



ಪಟ್ಟಣ ಸಹಕಾರ ಬ್ಯಾಂಕುಗಳ

ವಾರ್ತಾ ಪತ್ರಿಕೆ

ಕರ್ನಾಟಕ ರಾಜ್ಯ
ಸಹಕಾರ ಪಟ್ಟಣ
ಬ್ಯಾಂಕುಗಳ
ಮಹಾಮಂಡಳದ
ಅಧಿಕೃತ ವಾರಪತ್ರಿಕೆ

ಸಂಪುಟ : 29 | ಸಂಚಿಕೆ : 36 | ದಿನಾಂಕ : 14, 2022 | ಬುಧವಾರ | ಪುಟಗಳು : 8 | ಬೆಲೆ : 2/-

ಶಿರಸಿಯಲ್ಲಿ ಪಟ್ಟಣ ಸಹಕಾರ ಬ್ಯಾಂಕುಗಳ ಆಡಳಿತ ಮಂಡಳಿ ಸದಸ್ಯರುಗಳಿಗೆ ಮತ್ತು ಅಧಿಕಾರಿಗಳಿಗೆ ಜರುಗಿದ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣ



ಶಿರಸಿ : ದಿನಾಂಕ : 10.12.2022ರಂದು ಶಿರಸಿಯಲ್ಲಿ ಪಟ್ಟಣ ಸಹಕಾರ ಬ್ಯಾಂಕುಗಳ ಆಡಳಿತ ಮಂಡಳಿ ಸದಸ್ಯರಿಗೆ ಮತ್ತು ಅಧಿಕಾರಿಗಳಿಗೆ ಏರ್ಪಡಿಸಿದ್ದ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಮಹಾಮಂಡಳದ ನಿರ್ದೇಶಕರಾದ ಶ್ರೀ ರಾಘವ ವಿಷ್ಣು ಬಾಳೇರಿ ಯವರು ಉದ್ಘಾಟಿಸಿ ಮಾತನಾಡಿ ನಮ್ಮ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳವು ನಮ್ಮ ಬ್ಯಾಂಕುಗಳ ಆಡಳಿತ ಮಂಡಳಿ ಸದಸ್ಯರಿಗೆ & ಅಧಿಕಾರಿಗಳಿಗೆ ಹಲವಾರು ಕಾರ್ಯಕ್ರಮಗಳನ್ನು ಏರ್ಪಡಿಸುತ್ತಾ ಬಂದಿರುತ್ತದೆ. ಪ್ರತಿ ತಿಂಗಳಿಗೊಮ್ಮೆ ತರಬೇತಿ ವಿಚಾರ ಸಂಕಿರಣ ಕಾರ್ಯಾಗಾರಗಳು, ಹಾಗೆಯೇ ಎಲ್ಲರ ಬುದ್ಧಿಮತ್ತೆ ಹೆಚ್ಚಿಸುವ ಕಾರ್ಯಕ್ರಮಗಳನ್ನು ನಮ್ಮ ಮಹಾಮಂಡಳದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಎಚ್. ಕೆ. ಪಾಟೀಲರ ನಿರ್ದೇಶನದ ಅನ್ವಯ ನಮ್ಮ ಮಹಾಮಂಡಳ ಆಯೋಜಿಸುತ್ತಾ ಬಂದಿದೆ. ಇಂದು ಶಿರಸಿಯಲ್ಲಿ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಒಂದು ಮೈಲುಗಲ್ಲಾಗಬೇಕೆಂದು ಆಶಿಸುತ್ತೇನೆ. ನಮ್ಮ ಪಟ್ಟಣ ಸಹಕಾರ ಬ್ಯಾಂಕುಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲಿಕ್ಕೆ ಇಂತಹ ವಿಚಾರ ಸಂಕಿರಣಗಳು ಅನುಕೂಲವಾಗುತ್ತವೆ.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಹಾಮಂಡಳದ ನಿರ್ದೇಶಕರುಗಳಾದ ಶ್ರೀ ನಿರಂಜನ್ ಟಿ.ಎಸ್., ಶ್ರೀ ರಾಜಶೇಖರ್ ಎಸ್. ಹಾವಣಗಿ, ಸಲಹಾ ಸಮಿತಿ ಸದಸ್ಯರಾದ ಶ್ರೀ ವಿಕ್ರಮ ಆರ್. ಸಿರೂರ, ಶ್ರೀ ಷಣ್ಮುಖಪ್ಪ ಎಸ್. ಮುಚ್ಚಂಡಿ ರವರುಗಳು ಮಾತನಾಡಿದರು.

ಈ ವಿಚಾರ ಸಂಕಿರಣದಲ್ಲಿ ಪಟ್ಟಣ ಸಹಕಾರ ಬ್ಯಾಂಕುಗಳ ಕುರಿತು ಆರ್‌ಬಿಐನ ಇತ್ತೀಚಿನ ಸುತ್ತೋಲೆಗಳ ಕುರಿತು ಮಹಾಮಂಡಳದ ಬ್ಯಾಂಕಿಂಗ್ ಸಲಹೆಗಾರರಾದ ಶ್ರೀ ಸುಧಾಕರ ಭಟ್ ರವರು, ನಿಧಿಗಳು ಮತ್ತು ಹೂಡಿಕೆ

ನಿರ್ವಹಣೆ, ಎಸ್‌ಎಲ್‌ಆರ್ ಹೂಡಿಕೆಗಳು ಮತ್ತು ನಾನ್-ಎಸ್‌ಎಲ್‌ಆರ್ ಹೂಡಿಕೆಗಳು ಕುರಿತು ಎಸ್‌ಟಿಐಐ ಪ್ರೈಮರಿ ಡೀಲರ್ ಲಿ.,ನ ಅಧಿಕಾರಿಗಳು ಉಪನ್ಯಾಸ ನೀಡಿದರು.

ಪ್ರಾರಂಭದಲ್ಲಿ ಈ ವಿಚಾರ ಸಂಕಿರಣಕ್ಕೆ ಆಗಮಿಸಿದ್ದ ಪಟ್ಟಣ ಸಹಕಾರ ಬ್ಯಾಂಕುಗಳ ಪ್ರತಿನಿಧಿಗಳನ್ನು ಹಾಗೂ ಗಣ್ಯರನ್ನು ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರಿಯವರು ಸ್ವಾಗತಿಸಿ, ಕೊನೆಯಲ್ಲಿ ವಂದನಾರ್ಪಣೆ ಸಲ್ಲಿಸಿದರು. ಸಭೆಯಲ್ಲಿ ಮಹಾಮಂಡಳದ ನಿರ್ದೇಶಕರುಗಳಾದ ಶ್ರೀ ಕೃಷ್ಣಮೂರ್ತಿ ಭಂಡಾರಿ, ಶ್ರೀಮತಿ ವೀರಮ್ಮ ಪಿ. ರವರು ಉಪಸ್ಥಿತರಿದ್ದರು. ಈ ವಿಚಾರ ಸಂಕಿರಣದಲ್ಲಿ ರಾಜ್ಯದ ಪಟ್ಟಣ ಸಹಕಾರ ಬ್ಯಾಂಕುಗಳಿಂದ ಸುಮಾರು 200ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿ, ವಿಚಾರ ಸಂಕಿರಣದ ಸದುಪಯೋಗವನ್ನು ಪಡೆದುಕೊಂಡರು.



ಅತೀಯ ಸಹಕಾರಿಗಳೇ...



ಕೇಂದ್ರ-ರಾಜ್ಯದ ತೆರಿಗೆ ಸಂಗ್ರಹ ಹೆಚ್ಚಳ; ಸಂಭ್ರಮಿಸುವುದಾದರೂ ಹೇಗೆ?

2023ರ ಮಾರ್ಚ್ 31ಕ್ಕೆ ಕೊನೆಗೊಳ್ಳುವ ಹಾಲಿ ಆರ್ಥಿಕ ವರ್ಷದಲ್ಲಿ ತೆರಿಗೆಗಳ ಮೂಲಕ ಆಗಲಿರುವ ಒಟ್ಟು ತೆರಿಗೆ ಸಂಗ್ರಹವು ರೂ. 31.50 ಲಕ್ಷ ಕೋಟಿ ಇರಲಿದೆ ಎನ್ನಲಾಗಿದೆ. ನಮ್ಮ ರಾಜ್ಯದಲ್ಲಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ನವೆಂಬರ್ ಅಂತ್ಯದವರೆಗೆ ಒಟ್ಟು ರೂ.80,269 ಕೋಟಿ ತೆರಿಗೆ ಸಂಗ್ರಹವಾಗಿದ್ದು, ಆ ಮೂಲಕ ಆರ್ಥಿಕ ಬೆಳವಣಿಗೆಯಲ್ಲಿ ನಮ್ಮ ರಾಜ್ಯ ದೇಶದಲ್ಲೇ ಅಗ್ರ ಸ್ಥಾನಕ್ಕೇರಿದೆ. ಎರಡು ವರದಿಗಳು ನಮ್ಮಲ್ಲಿ ತೆರಿಗೆ ಸಂಗ್ರಹ ಹೆಚ್ಚಾಗುತ್ತಿರುವುದನ್ನು ತೋರಿಸುತ್ತಿದೆ.

ನೋಡಿ; ಹಿರಿಯರಿಗೆ ಇರಲಿ ಯುವಕರಿಗೂ ಅಗತ್ಯ ವಿರುವ ಆರೋಗ್ಯ ಸೇವೆಗಳು ವಿಪರೀತ ದುಬಾರಿಯಾಗಿ ಬಿಟ್ಟವೆ. ತೆರಿಗೆ ಹೊರೆಯಿಂದಾಗಿ ತೆಗೆದುಕೊಳ್ಳಬೇಕಾದ ಅಗತ್ಯ ಔಷಧಿಗಳ ಬೆಲೆಯೇ ಜನರಿಗೇ ಜ್ವರ ತರಿಸುತ್ತಿದೆ. ಕೇಂದ್ರ ಸರ್ಕಾರ ಬಡವರ ಉಳಿದ ತಟ್ಟೆಯಲ್ಲಿನ ಅಕ್ಕಿ, ಗೋಧಿ, ಹಾಲು, ಮೊಸರು, ಮಜಿಗೆ, ಮೀನು, ಮಾಂಸ, ಮಂಡಕ್ಕಿ ಎಲ್ಲದರ ಮೇಲೂ ತೆರಿಗೆಯ ಬರೆ ಹಾಕಿದೆ. ಮಕ್ಕಳ ಕಲಿಕೆಗೆ ಅಗತ್ಯವಿರುವ ಪೆನ್ಸಿಲ್, ಬಳಪ, ರಬ್ಬರ್, ನೋಟ್‌ಬುಕ್ ಮೊದಲುಗೊಂಡು ಎಲ್ಲದರ ಮೇಲೂ ತೆರಿಗೆ ಹಾಕಲಾಗಿದೆ.

ಇನ್ನೊಂದೆಡೆ ಪೆಟ್ರೋಲ್ - ಡೀಸೆಲ್ ಬೆಲೆ ಹೆಚ್ಚಳದಿಂದ ಸೊಪ್ಪು, ತರಕಾರಿ ಹಾಗೂ ದಿನಬಳಕೆಯ ಎಲ್ಲ ವಸ್ತುಗಳ ಬೆಲೆಯೂ ಗಗನಕ್ಕೇರಿದೆ.

ಸಿರಿವಂತರು ಖರೀದಿಸುವ ಬ್ರ್ಯಾಂಡ್ ವಸ್ತುಗಳ ಮೇಲೆ ತೆರಿಗೆಗೆ ಸಮರ್ಥನೆ ಇದೆ. ಆದರೆ ಗುಡಿ ಕೈಗಾರಿಕೆಗಳಲ್ಲಿ ಅಕ್ಕಿ, ಗೋಧಿ, ಹಾಲು, ಮೊಸರು ಮತ್ತಿತರ ಅಗತ್ಯವಸ್ತುಗಳನ್ನು ಪ್ಯಾಕ್ ಮಾಡಿ ಮಾರಾಟ ಮಾಡುತ್ತಿರುವ ಕಿರು ಉದ್ಯಮಿಗಳು ಮೇಲೆ ತೆರಿಗೆ ಹಾಕಿರುವುದು ದೊಡ್ಡ ಹೊಡೆತವಾಗಿದೆ.

ಇದೆಲ್ಲದರಿಂದ ಇರುವ ಆದಾಯದಲ್ಲಿ ಹೇಗೂ ಸರಿಹೊಂದಿಸಲು ಹಣಗುತ್ತಿರುವ ಗೃಹಣಿಯರಿಗೆ, ಒಂದೆಡೆ ಪದವಿ ಮುಗಿಸಿ ಕೆಲಸ ಸಿಗದೆ ಪರಿತಪಿಸುತ್ತಿರುವ ಮಗ, ಇನ್ನೊಂದೆಡೆ ದುಡಿಮೆಗೆ ತಕ್ಕ ಆದಾಯವಿಲ್ಲದ ಗಂಡನ ಪರದಾಟ ಸಂಕಷ್ಟ ತಂದೊಡ್ಡಿದೆ.

ನಮ್ಮ ದೇಶದ ಕ್ರಿ.ಶ. 3ನೆಯ ಶತಮಾನದಲ್ಲೇ ಪ್ರಸಿದ್ಧ ಅರ್ಥಶಾಸ್ತ್ರಜ್ಞ ಕೌಟಿಲ್ಯ ಹೇಳುತ್ತಾನೆ; ಹೂವು ಸ್ವಲ್ಪವೂ ನಲುಗದಂತೆ ದುಂಬಿ ಹೇಗೆ ಮಕರಂದವನ್ನು ಹೀರಿಕೊಳ್ಳುವುದೂ ಅದೇ ರೀತಿ ರಾಜನಾದವನು ಜನರಿಂದ ತೆರಿಗೆ ಸಂಗ್ರಹಿಸಬೇಕು ಎಂದು. ತೆರಿಗೆಯ ಬಿಸಿ ಬಡ ಪ್ರಜೆಗಳಿಗೆ ತಾಗಬಾರದೆನ್ನುವುದು ಕೌಟಿಲ್ಯನ ಈ ಮಾತಿನ ಅರ್ಥವಾಗಿದೆ.

ನಿಜ, ದೇಶ ಪ್ರಗತಿ ಸಾಧಿಸಲು, ಉದ್ಯಮ ಸೃಷ್ಟಿಸಲು, ಅಭಿವೃದ್ಧಿ ಯೋಜನೆಗಳನ್ನು ರೂಪಿಸಲು, ಜನಪರ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ತೆರಿಗೆ ಸಂಗ್ರಹ ಹೆಚ್ಚಳವಾಗಬೇಕು. ಆರ್ಥಿಕ ತಜ್ಞರು ಹೇಳುತ್ತಾರೆ; ದೇಶದ ಸಿರಿವಂತರ ಮೇಲೆ ಹೆಚ್ಚುವರಿಯಾಗಿ ಶೇ.2ರಷ್ಟು ಐಷಾರಾಮಿ ತೆರಿಗೆ ವಿಧಿಸಿದರೂ ಸಾಕು, ಅದು ಕೇಂದ್ರ ಸರ್ಕಾರದ ಇಡೀ ವಾರ್ಷಿಕ ಬಜೆಟ್ ಪೂರೈಸುವಷ್ಟು ಹಣ ಸಂಗ್ರಹವಾಗುತ್ತದೆ ಎಂದು, ಸರ್ಕಾರ ಅದಕ್ಕೆ ಕಿವಿಗೊಡುತ್ತಿಲ್ಲವೇಕೋ ತಿಳಿಯುತ್ತಿಲ್ಲ. ಈಗ ಬಡ ಪ್ರಜೆಗಳ ಬೆವರು, ರಕ್ತ ಬಸಿದು ಗಳಿಸಿದ ತೆರಿಗೆ ಹೆಚ್ಚಳವನ್ನು ಹೇಗೆ ಸಂಭ್ರಮಿಸೋಣ ಹೇಳಿ.

► ಎಚ್.ಕೆ. ಪಾಟೀಲ
ಅಧ್ಯಕ್ಷರು

ಭಾರತದ ಜಿಡಿಪಿ ದರ ನಿರೀಕ್ಷೆ ಶೇ.6.9ಕ್ಕೇರಿಸಿದ ವಿಶ್ವಬ್ಯಾಂಕ್



ನವದೆಹಲಿ : ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಪರಿಣಾಮಗಳ ಹೊರತಾಗಿಯೂ 2022-23ನೇ ಸಾಲಿನಲ್ಲಿ ಭಾರತ ಉತ್ತಮ ಆರ್ಥಿಕ ಬೆಳವಣಿಗೆ ಕಾಣುತ್ತಿದ್ದು ಶೇ.6.9 ರಷ್ಟು ಆರ್ಥಿಕ ಪ್ರಗತಿ ಸಾಧಿಸಲಿದೆ ಎಂದು ವಿಶ್ವಬ್ಯಾಂಕ್ ಹೇಳಿದೆ.

ಇದು ಈ ಹಿಂದೆ ಸ್ವತಃ ವಿಶ್ವಬ್ಯಾಂಕ್ ಅಂದಾಜಿಸಿದ್ದ ಶೇ.6.5ಕ್ಕಿಂತ ಅಧಿಕ ಎಂಬುದು ವಿಶೇಷ. ಇದರ ಜೊತೆಗೆ, ಜಾಗತಿಕ ಆರ್ಥಿಕ ಹಿಂಜರಿಕೆಯ ನಡುವೆಯೂ ಯಾವುದೇ ಅಂತರರಾಷ್ಟ್ರೀಯ ಸಂಸ್ಥೆಯೊಂದು ಉತ್ತಮ ಪ್ರಗತಿ ಸಾಧಿಸಲಿದೆ ಎಂದು ಹೇಳಿರುವುದು ಇದೇ ಮೊದಲು.

ಬ್ಯಾಂಕ್ ಅಭಿಪ್ರಾಯ ಏನು? : ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಪರಿಣಾಮಗಳಿಗೆ ಜಗ್ಗದೇ ಭಾರತ ಗಟ್ಟಿಯಾಗಿ ನಿಂತಿರುವುದು ಮತ್ತು 2ನೇ ತ್ರೈಮಾಸಿಕದಲ್ಲಿ ನಿರೀಕ್ಷೆಗಿಂತ ಉತ್ತಮ ಪ್ರಗತಿ ದಾಖಲಾಗಿರುವುದರಿಂದ ಆರ್ಥಿಕ ಪ್ರಗತಿ ದರವನ್ನು ಶೇ.6.5 ರಿಂದಲೇ ಶೇ.6.9ಕ್ಕೆ ಹೆಚ್ಚಿಸಲಾಗುತ್ತಿದೆ ಎಂದು ವಿಶ್ವಬ್ಯಾಂಕ್ ಹೇಳಿದೆ. 2022-23ನೇ ಸಾಲಿನ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತ ಶೇ.6.3ರಷ್ಟು ಬೆಳವಣಿಗೆ ಕಂಡಿತ್ತು. ಇದು ನಿರೀಕ್ಷೆ ಗರಿಗಿದರಿಸಿದೆ ಎಂದು ವಿಶ್ವಬ್ಯಾಂಕ್ ಹೇಳಿದೆ.

ಭಾರತ ಶೇ.7ರಷ್ಟು ಪ್ರಗತಿ : ಫಿಚ್ : ಈ ನಡುವೆ, 2022-23ರಲ್ಲಿ ಭಾರತ ಶೇ.7ರಷ್ಟು ಆರ್ಥಿಕ ಪ್ರಗತಿ ಸಾಧಿಸಲಿದೆ ಎಂದು ಜಾಗತಿಕ ಹಣಕಾಸು ರೇಟಿಂಗ್ ಏಜೆನ್ಸಿ ಫಿಚ್ ಹೇಳಿದೆ.

ಡಾ|| ವಿ.ಎಸ್. ಸೋಂದೆಯವರ ಸೇವೆಗಳ ಸ್ಮರಣೆಯೊಂದಿಗೆ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದ ಇತ್ತೀಚಿನ ಬೆಳವಣಿಗೆಗಳ ಕುರಿತು ಉಪನ್ಯಾಸ

ಶಿರಸಿ : ದಿನಾಂಕ : 11.12.2022ರಂದು ಶಿರಸಿಯ ಡಾ|| ಅಂಬೇಡ್ಕರ ಭವನದಲ್ಲಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕು ಹಾಗೂ ಡಾ|| ವಿ.ಎಸ್. ಸೋಂದೆ ಫೌಂಡೇಷನ್ ಸಹಯೋಗದೊಂದಿಗೆ ಡಾ|| ವಿ.ಎಸ್. ಸೋಂದೆ ಸ್ಮರಣಾರ್ಥ ಪ್ರಥಮ ಉಪನ್ಯಾಸ ಕಾರ್ಯಕ್ರಮವನ್ನು ವಿಧಾನ ಸಭಾಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಯವರು ಉದ್ಘಾಟಿಸಿ ಮಾತನಾಡಿ ಡಾ|| ವಿ.ಎಸ್. ಸೋಂದೆಯವರೊಂದಿಗೆ ತಮ್ಮ ಒಡನಾಟದ ನೆನಪುಗಳನ್ನು ಮೆಲಕುಹಾಕುವುದರೊಂದಿಗೆ ಸಹಕಾರಿ ಬ್ಯಾಂಕಿಂಗ್ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಡಾ|| ವಿ.ಎಸ್. ಸೋಂದೆಯವರು ನೀಡಿದ ಸೇವೆಯನ್ನು ಸ್ಮರಿಸಿದರು.

ಡಾ|| ವಿ.ಎಸ್. ಸೋಂದೆ ಸ್ಮರಣಾರ್ಥ ಉಪನ್ಯಾಸ ಕಾರ್ಯಕ್ರಮವನ್ನು ನೀಡಿದ ರಾಷ್ಟ್ರದ ಹೆಸರಾಂತ ಬ್ಯಾಂಕಿಂಗ್ ತಜ್ಞರಾದ ಶ್ರೀ ಸತೀಶ ಕೆ. ಮರಾಠೆ, ನಿರ್ದೇಶಕರು, ಸೆಂಟ್ರಲ್ ಬೋರ್ಡ್, ಭಾರತೀಯ ರಿಸರ್ವ್ ಬ್ಯಾಂಕ್ ಹಾಗೂ ಸಂಸ್ಥಾಪನಾ ನಿರ್ದೇಶಕರು, ಸಹಕಾರಿ ಭಾರತಿ ರವರು “ಪಟ್ಟಣ ಸಹಕಾರಿ ಬ್ಯಾಂಕುಗಳು ಸಾಗಬೇಕಾದ ಮುಂದಿನ ದಾರಿ” ಎಂಬ ವಿಷಯದ ಕುರಿತು ಉಪನ್ಯಾಸವನ್ನು ನೀಡುತ್ತಾ ಇತ್ತೀಚಿನ ಬ್ಯಾಂಕಿಂಗ್ ರೆಗ್ಯುಲೇಷನ್ ಕಾಯ್ದೆಯಡಿ ಆದ ಮಹತ್ತರ ಬದಲಾವಣೆಯ ಕುರಿತು ವಿವರಿಸಿದರು. ಭಾರತ ದೇಶವು ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯನ್ನು ಹೊಂದಿದ್ದು, ಸಹಕಾರಿ ಕ್ಷೇತ್ರವು ಹಲವು ಬದಲಾವಣೆಗಳನ್ನು ಮೈಗೂಡಿಸಿಕೊಳ್ಳುತ್ತಾ ಹೊಸ ತಂತ್ರಜ್ಞಾನ ಹಾಗೂ ವೃತ್ತಿಪರತೆಯನ್ನು ಬೆಳೆಸಿಕೊಂಡು ಪ್ರಾಮಾಣಿಕತೆ ಹಾಗೂ ಪರಿಶ್ರಮ ಪಟ್ಟು ದುಡಿದಾಗ ಪಟ್ಟಣ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವನ್ನು ಕಾಣುವುದರಲ್ಲಿ ಸಂದೇಹವಿಲ್ಲ ಎಂದು ವಿವರಿಸಿದರು. ಅರ್ಬನ್ ಸಹಕಾರಿ ಬ್ಯಾಂಕುಗಳು ಸದೃಢಗೊಳ್ಳಬೇಕೆಂಬ ಸದುದ್ದೇಶದಿಂದ ಭಾರತೀಯ ರಿಸರ್ವ್ ಬ್ಯಾಂಕು ಹಲವಾರು ನಿಯಮಗಳನ್ನು ಜಾರಿಗೆ ತರುತ್ತಿದ್ದು



ಅವುಗಳನ್ನು ಸಮರ್ಥವಾಗಿ ಪಾಲಿಸಿದ್ದಲ್ಲಿ ಬ್ಯಾಂಕುಗಳು ಇತರ ಬ್ಯಾಂಕುಗಳೊಂದಿಗೆ ಪ್ರೈವೇಟಿ ನೀಡುತ್ತಾ ಉಜ್ವಲ ಭವಿಷ್ಯದತ್ತ ಮುನ್ನಡೆಯಬಹುದಾಗಿದೆ ಎಂದು ಸಭೆಯಲ್ಲಿ ತಮ್ಮ ಉಪನ್ಯಾಸದಲ್ಲಿ ತಿಳಿಸಿದರು.

ಪಟ್ಟಣ ಸಹಕಾರಿ ಬ್ಯಾಂಕುಗಳು ಸಮರ್ಥ ಆಡಳಿತ, ಬಂಡವಾಳ ಕ್ರೋಡೀಕರಣ, ರಿಸ್ಕ್ ಮ್ಯಾನೇಜ್‌ಮೆಂಟ್, ತಂತ್ರಜ್ಞಾನದ ಅಳವಡಿಕೆ, ಸೂಕ್ತ ನೀತಿ ನಿಯಮಗಳ ರಚನೆ ಹಾಗೂ ಪಾಲನೆ, ನಿರಂತರ ತರಬೇತಿ ಹಾಗೂ ಶಿಕ್ಷಣ, ಉತ್ತರಾಧಿಕಾರಿ ಯೋಜನೆ ಹಾಗೂ ಆಂತರಿಕ ಲೆಕ್ಕಪರಿಶೋಧನೆಗಳನ್ನು ಅಳವಡಿಸಿ, ಭಾರತೀಯ ರಿಸರ್ವ್ ಬ್ಯಾಂಕಿನ ನಿಯಮಾವಳಿಗಳನ್ನು ಸೂಕ್ತ ರೀತಿಯಲ್ಲಿ ಪಾಲಿಸಿದ್ದಲ್ಲಿ ಪಟ್ಟಣ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರವೂ ಉಜ್ವಲ ಭವಿಷ್ಯವನ್ನು ಹೊಂದಲಿದೆ ಎಂದು ಅವರು ತಮ್ಮ ಉಪನ್ಯಾಸದಲ್ಲಿ ವಿವರಣೆ ನೀಡಿದರು.

ಮುಖ್ಯ ಅತಿಥಿಗಳಾಗಿ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾಜಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಶ್ರೀ ಆರ್.ವಿ.ದೇಶಪಾಂಡೆಯವರು ಹಾಗೂ ಯಲ್ಲಾಪುರ-ಮುಂಡಗೋಡ ಬಸವಾಸಿ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ ರವರು ಭಾಗವಹಿಸಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಜಯದೇವ ಯು. ನಿಲೇಕಣಿಯವರು ವಹಿಸಿ ಭಾಗವಹಿಸಿದ ಎಲ್ಲಾ ಗಣ್ಯರನ್ನು ಸ್ವಾಗತಿಸಿದರು. ಡಾ|| ವಿ.ಎಸ್. ಸೋಂದೆ ಫೌಂಡೇಷನ್ ಟ್ರಸ್ಟಿಗಳಾದ ಶ್ರೀ ರಾಜೇಶ ಜಿ. ದಾಕಪ್ಪ ರವರು ವಂದನಾರ್ಪಣೆ ಸಲ್ಲಿಸಿದರು. ಮಹಾಮಂಡಳದ ನಿರ್ದೇಶಕರುಗಳಾದ ರಾಘವ ವಿಷ್ಣು ಬಾಳೇರಿ, ಶ್ರೀ ಕೃಷ್ಣಮೂರ್ತಿ ಭಂಡಾರಿ, ಶ್ರೀ ನಿರಂಜನ್ ಟಿ.ಎಸ್., ಶ್ರೀಮತಿ ವೀರಮ್ಮ ಪಿ., ವಿಶೇಷ ಆಹ್ವಾನಿತರಾದ ಶ್ರೀ ರಾಜಶೇಖರ್ ಎಸ್. ಹಾವಣಗಿ, ಶಿಕ್ಷಣ ನಿಧಿ ಸಲಹಾ ಸಮಿತಿ ಸದಸ್ಯರಾದ ಶ್ರೀ ವಿಕ್ರಮ ಆರ್. ಸಿರೂರ, ಶ್ರೀ ಷಣ್ಮುಖಪ್ಪ ಎಸ್. ಮುಚ್ಚಂಡಿ, ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರೆ, ಶಿರಸಿ ಪಟ್ಟಣ ಸಹಕಾರಿ ಬ್ಯಾಂಕಿನ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಆರತಿ ಶೆಟ್ಟರ್ ರವರುಗಳು ಉಪಸ್ಥಿತರಿದ್ದರು. ರಾಜ್ಯದ 200ಕ್ಕೂ ಹೆಚ್ಚು ಪಟ್ಟಣ ಸಹಕಾರಿ ಬ್ಯಾಂಕುಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಟೆಕ್ನೈಟ್ ಕೋ-ಆಪರೇಟಿವ್ ಬ್ಯಾಂಕಿನಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ



ಬೆಂಗಳೂರು : ಟೆಕ್ನೈಟ್ ಕೋ-ಆಪರೇಟಿವ್ ಬ್ಯಾಂಕ್ ಲಿ., ದಿನಾಂಕ : 20.11.2022ರ ಭಾನುವಾರ ದಂದು ಬೆಂಗಳೂರು ನಗರ ಕಾರ್ಪೊರೇಷನ್ ಹಿಂಭಾಗದಲ್ಲಿರುವ ದೇವಾಂಗ ಸಂಘದ ಪತಿಯಪ್ಪ ಭವನದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಸಮಾರಂಭದಲ್ಲಿ ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರು ಪ್ರತಿಭೆಗಳಿಗೆ ಪುರಸ್ಕಾರಿಸಿ, ಗೌರವಿಸಿದರು. ಈ ಸಮಾರಂಭದಲ್ಲಿ ಬ್ಯಾಂಕಿನ ಎಲ್ಲಾ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


2023ರ ಆರ್ಥಿಕ ವರ್ಷದಲ್ಲಿ ಭಾರತದ ಜಿಡಿಪಿ ಶೇ.6.8ಕ್ಕೆ ಏರಿಕೆ, ಹಣದುಬ್ಬರ ಮುಖ್ಯ ಸಮಸ್ಯೆ : ಆರ್‌ಬಿಐ ಗವರ್ನರ್

ನವದೆಹಲಿ : ಭೌಗೋಳಿಕ ರಾಜಕೀಯ ಉದ್ವಿಗ್ನತೆ, ಜಾಗತಿಕ ಮಟ್ಟದಲ್ಲಿ ಆರ್ಥಿಕತೆ ಮಂದಗತಿಯಲ್ಲಿ ಸಾಗುತ್ತಿರುವುದು ಮತ್ತು ಆರ್ಥಿಕ ಪರಿಸ್ಥಿತಿಗಳ ಬಿಗಿತದ ನಡುವೆ 2022-23ರ ಭಾರತದ ನೈಜ ಜಿಡಿಪಿ ಬೆಳವಣಿಗೆಯು ಶೇ.6.8ರಷ್ಟಿರುವ ನಿರೀಕ್ಷೆಯಿದೆ. ಮೂರನೇ ತ್ರೈಮಾಸಿಕದಲ್ಲಿ ಶೇ.4.4 ಮತ್ತು ಕೊನೆಯ ತ್ರೈಮಾಸಿಕದಲ್ಲಿ ಶೇ.4.2ರಷ್ಟಾಗಬಹುದು ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.

ಅಪಾಯಗಳು ಸಮವಾಗಿ ಸಮತೋಲಿತವಾಗಿವೆ. ನೈಜ ಜಿಡಿಪಿ ಬೆಳವಣಿಗೆಯು 2024ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ.7.1 ಮತ್ತು ಎರಡನೇ ತ್ರೈಮಾಸಿಕದಲ್ಲಿ ಶೇ.5.9 ರಷ್ಟಾಗಬಹುದು ಎಂದು ನಿರೀಕ್ಷಿಸಲಾಗಿದೆ. 2022-23ರ ನಂತರ ಭಾರತವು ಇನ್ನೂ ವೇಗವಾಗಿ ಬೆಳೆಯುತ್ತಿದ್ದು, ವಿಶ್ವದ ಪ್ರಮುಖ ಆರ್ಥಿಕ ದೇಶವಾಗಲಿದೆ ಎಂದು ಶಕ್ತಿಕಾಂತ್ ದಾಸ್ ಹೇಳಿದರು.

ಜಾಗತಿಕ ಆರ್ಥಿಕ ಸವಾಲುಗಳ ನಡುವೆಯೂ ಸಹ, ಭಾರತೀಯ ಆರ್ಥಿಕತೆಯು ಅದರ ಬಲವಾದ ಸ್ಥೂಲ ಆರ್ಥಿಕ ಮೂಲಭೂತ ಅಂಶಗಳಿಂದ ಚೇತರಿಸಿಕೊಳ್ಳುತ್ತಿದೆ ಎಂದು ವಿತ್ತೀಯ ನೀತಿ ಸಮಿತಿ (ಎಂಪಿಸಿ) ಸಭೆಯ ಪ್ರಮುಖ ನಿರ್ದಾಣಕಗಳನ್ನು ಪ್ರಕಟಿಸುವಾಗ ಶಕ್ತಿಕಾಂತ್ ದಾಸ್ ಹೇಳಿದರು. ಇತರ ದೇಶಗಳಂತೆ ಭಾರತಕ್ಕೆ ಹಣದುಬ್ಬರವು ಪ್ರಮುಖ ಸಮಸ್ಯೆಯಾಗಿದೆ ಎಂದರು.

ನಮ್ಮ ಹಣಕಾಸು ವ್ಯವಸ್ಥೆಯು ದೃಢವಾಗಿ ಮತ್ತು ಸ್ಥಿರವಾಗಿ ಉಳಿದಿದೆ. ಕಾರ್ಪೊರೇಟ್ ವಲಯಗಳು ಬಿಕ್ಕಟ್ಟಿನಿಂದ ಹೊರಬರುತ್ತಿವೆ. ಎಂಟು ತಿಂಗಳಿನಿಂದ



ಬ್ಯಾಂಕ್ ಸಾಲವು ಎರಡಂಕಿಯಲ್ಲಿ ಬೆಳೆಯುತ್ತಿದೆ. ಕತ್ತಲೆಯಾದ ಜಗತ್ತಿನಲ್ಲಿ ಭಾರತವನ್ನು ಪ್ರಕಾಶಮಾನವಾದ ತಾಣವಾಗಿ ನೋಡಲಾಗುತ್ತಿದೆ. ಆದರೂ ಪ್ರಪಂಚದ ಹೆಚ್ಚಿನ ಭಾಗದಲ್ಲಿ ಹಣದುಬ್ಬರವು ಹೆಚ್ಚುತ್ತಲೇ ಇದೆ ಎಂದರು.

ಹಣಕಾಸು ವರ್ಷ 2023ರಲ್ಲಿ ಭಾರತದ ಪ್ರಮುಖ ಹಣದುಬ್ಬರವನ್ನು ಶೇ.6.7 ಎಂದು ಅಂದಾಜಿಸಿದ್ದಾರೆ. ಅಂತಾರಾಷ್ಟ್ರೀಯ ಹಣಕಾಸು ನಿಧಿ ಪ್ರಕಾರ, ವಿಶ್ವದ ಆರ್ಥಿಕತೆಯ ಮೂರನೇ ಒಂದು ಭಾಗಕ್ಕಿಂತ ಹೆಚ್ಚು ಈ ವರ್ಷ ಅಥವಾ ಮುಂದಿನ ವರ್ಷ ಸಂಕುಚಿತಗೊಳ್ಳುತ್ತದೆ. ಈ ಉದ್ವಿಗ್ನತೆಗಳಿಂದಾಗಿ ಉದಯೋನ್ಮುಖ ಆರ್ಥಿಕತೆಗಳು ಹೆಚ್ಚು ಪರಿಣಾಮ ಬೀರಿವೆ. ವಿತ್ತೀಯ ಆರ್ಥಿಕ ನೀತಿ ಸಭೆಯಲ್ಲಿ ಇಂದು ರೆಪೊ ದರವನ್ನು 35 ಬೇಸಿಸ್ ಪಾಯಿಂಟ್ ಅಂದರೆ ಶೇ.6.25ಕ್ಕೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಹೆಚ್ಚಿಸಲಾಗಿದೆ.

9th Batch ಡಿಪ್ಲೋಮಾ ಇನ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಮ್ಯಾನೇಜ್‌ಮೆಂಟ್ (ಡಿಯುನಿಟಿ) ಕೋರ್ಸ್‌ಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳವು ರಾಜ್ಯದಲ್ಲಿರುವ ಪಟ್ಟಣ ಸಹಕಾರ ಬ್ಯಾಂಕುಗಳ ಸಿಬ್ಬಂದಿಗಳಿಗೆ ಮೂರು ತಿಂಗಳ ಡಿಪ್ಲೋಮಾ ಇನ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಮ್ಯಾನೇಜ್‌ಮೆಂಟ್ (ಡಿಯುನಿಟಿ) ಕೋರ್ಸ್‌ನ್ನು ಪ್ರಾರಂಭಿಸುತ್ತದೆ.

ಈಗಾಗಲೇ 7 ಬ್ಯಾಚ್‌ಗಳನ್ನು ಯಶಸ್ವಿಯಾಗಿ ಪೂರೈಸಿದ್ದು, 8ನೇ ಬ್ಯಾಚ್‌ನ ಫಲಿತಾಂಶ ಸದ್ಯದಲ್ಲಿಯೇ ಬರಲಿದ್ದು, ಈಗ 9ನೇ ಬ್ಯಾಚ್ ಡಿಪ್ಲೋಮಾ ಇನ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಮ್ಯಾನೇಜ್‌ಮೆಂಟ್ ಕೋರ್ಸ್‌ನ್ನು ಪ್ರಾರಂಭಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಕೋರ್ಸ್‌ಗೆ ಸಂಬಂಧಿಸಿದಂತೆ ಮಹಾಮಂಡಳವು ಬೆಂಗಳೂರು ಮತ್ತು ಬೆಳಗಾವಿಯಲ್ಲಿ ಸಂಪರ್ಕ ತರಗತಿಗಳನ್ನು ಮತ್ತು ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಂಡಿರುತ್ತದೆ. ಪ್ರಯುಕ್ತ, ತಮ್ಮ ಬ್ಯಾಂಕಿನ ಸಿಬ್ಬಂದಿಗಳನ್ನು ಸದರಿ ಕೋರ್ಸ್‌ಗೆ ನೋಂದಣಿ ಮಾಡಿಸುವಾಗ ಯಾವ ಪರೀಕ್ಷಾ ಕೇಂದ್ರವನ್ನು ಆಯ್ಕೆ

ಮಾಡಿಕೊಂಡಿದ್ದೀರೆಂದು ಕಡ್ಡಾಯವಾಗಿ ನೋಂದಣಿ ಅರ್ಜಿಯಲ್ಲಿ ತಿಳಿಸಬೇಕು. ಸದರಿ ಕೋರ್ಸ್‌ ನೌಕರರ ಮುಂಬಡ್ತಿಗೆ ಅನುಕೂಲವಾಗುತ್ತದೆ ಹಾಗೂ ಬ್ಯಾಂಕಿನ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ.

ಅರ್ಜಿಯನ್ನು ಭರ್ತಿ ಮಾಡಿ ಮಹಾಮಂಡಳಕ್ಕೆ ಕಳುಹಿಸಿಕೊಡಲು ಕೊನೆಯ ದಿನಾಂಕ : 31.12.2022 ಆಗಿರುತ್ತದೆ. ಆದ್ದರಿಂದ ಕೊನೆಯ ದಿನದವರೆಗೆ ಕಾಯದೆ ಬೇಗನೆ ಅರ್ಜಿಗಳನ್ನು ಭರ್ತಿಮಾಡಿ ಮಹಾಮಂಡಳಕ್ಕೆ ಕಳುಹಿಸಿಕೊಡಬೇಕು. ಪ್ರತಿ ಅಭ್ಯರ್ಥಿಗೆ ಕೋರ್ಸ್‌ನ ಶುಲ್ಕ ರೂ.4,500 + (ಜಿಎಸ್‌ಟಿ) 810 = ಒಟ್ಟು ರೂ. 5,310/-ಗಳನ್ನು ನಿಗದಿಪಡಿಸಲಾಗಿದೆ. ಈಗಾಗಲೇ ತಮ್ಮ ಬ್ಯಾಂಕಿನ ಇ-ಮೇಲ್ ವಿಳಾಸಕ್ಕೆ ಕೋರ್ಸ್‌ಗೆ ಸಂಬಂಧಿಸಿದ ಅರ್ಜಿ ಫಾರಂ ಮತ್ತು ವಿವರಗಳನ್ನು ಕಳುಹಿಸಿಕೊಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಾಮಂಡಳದ ಸಂಪರ್ಕಾಧಿಕಾರಿ ಶ್ರೀ ಎನ್. ರಮೇಶ್ (9448003167) ಮತ್ತು ಶ್ರೀ ಶ್ರೀನಿವಾಸ್ ಹೆಚ್.ಸಿ. (9110642779) ಇವರುಗಳನ್ನು ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಸಹಕಾರ ಬ್ಯಾಂಕುಗಳ ಮುಖ್ಯಕಾರ್ಯನಿರ್ವಹಣಾಧಿಕಾರಿ ಮತ್ತು ವ್ಯವಸ್ಥಾಪಕರಿಗೆ ಮೂರು ದಿನಗಳ ನಿರ್ವಹಣೆ ಅಭಿವೃದ್ಧಿ ತರಬೇತಿ (Management Development Programme)ಯನ್ನು ಏರ್ಪಡಿಸಿರುವ ಕುರಿತು

ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ ಮತ್ತು ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ (ಆರ್.ಐ.ಸಿ.ಎಂ)ಯ ಜಂಟಿ ಸಹಯೋಗದೊಂದಿಗೆ ಪಟ್ಟಣ ಸಹಕಾರ ಬ್ಯಾಂಕುಗಳ ಪಟ್ಟಣ ಸಹಕಾರ ಬ್ಯಾಂಕುಗಳ ಮುಖ್ಯಕಾರ್ಯನಿರ್ವಹಣಾಧಿಕಾರಿ ಮತ್ತು ವ್ಯವಸ್ಥಾಪಕರಿಗೆ ಪೂರ್ಣ ಪ್ರಮಾಣದಲ್ಲಿ ಮೂರು ದಿನಗಳ ಉನ್ನತ ಮಟ್ಟದ “ನಿರ್ವಹಣೆ ಅಭಿವೃದ್ಧಿ ತರಬೇತಿ” (Management Development Programme) ಯನ್ನು ಪ್ರಾರಂಭಿಸಲಾಗಿದೆ.

ಇತ್ತೀಚೆಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನೇಕ ಬದಲಾವಣೆಗಳು ಆಗುತ್ತಿದ್ದು, ಅವುಗಳನ್ನು ಸಮರ್ಥವಾಗಿ ನಿರ್ವಹಿಸಲು ಈ ದೀರ್ಘಾವಧಿಯ ತರಬೇತಿಯನ್ನು ಏರ್ಪಡಿಸಲಾಗಿದೆ. ಈ ಸದರಿ ತರಬೇತಿಯನ್ನು ದಿನಾಂಕ : 26.12.2022 ರಂದು ಬೆಳಿಗ್ಗೆ 09.00 ಗಂಟೆಯಿಂದ ದಿನಾಂಕ : 28.12.2022ರ ಸಾಯಂಕಾಲ 05.30 ಗಂಟೆಯವರೆಗೆ ಒಟ್ಟು ಮೂರು ದಿನಗಳ ಕಾಲ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ (ಆರ್‌ಐ‌ಸಿ‌ಎಂ) ನಂ.67, ಪದ್ಮನಾಭನಗರ, ಬನಶಂಕರಿ 2ನೇ ಹಂತ, ಬೆಂಗಳೂರು-560 070 ಇಲ್ಲಿ ಏರ್ಪಡಿಸಲಾಗಿದೆ.

ಈ ಮೂರು ದಿನಗಳ ತರಬೇತಿ ಶಿಬಿರದಲ್ಲಿ ನುರಿತ ಬ್ಯಾಂಕಿಂಗ್ ತಜ್ಞರುಗಳಿಂದ ಉಪನ್ಯಾಸ ನೀಡಲಾಗುವುದು. ನೋಂದಾಯಿಸಿದ ಪ್ರತಿನಿಧಿಗಳಿಗೆ ಮಾತ್ರ ಅವಕಾಶವಿರುತ್ತದೆ. ಈ ತರಬೇತಿ ಶಿಬಿರದ ಶುಲ್ಕದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ದಿನಾಂಕ:25.11.2022ರಂದು ಮಹಾಮಂಡಳವು ಪಟ್ಟಣ ಸಹಕಾರ ಬ್ಯಾಂಕುಗಳಿಗೆ ಬರೆದಿರುವ ಪತ್ರವನ್ನು ತಾವು ನೋಡಬಹುದು.

ಪ್ರತಿನಿಧಿ ಶುಲ್ಕವನ್ನು ಚೆಕ್ / ಡಿ.ಡಿ ಅಥವಾ ಎನ್‌ಇಎಫ್‌ಟಿ ಮುಖಾಂತರ ದಿನಾಂಕ : 20.12.2022ರೊಳಗಾಗಿ ಪಾವತಿಸಿ ಮಹಾಮಂಡಳದಲ್ಲಿ ನೋಂದಾಯಿಸಿಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಾಮಂಡಳದ ಅಧಿಕಾರಿಗಳಾದ ಶ್ರೀ ಎನ್. ರಮೇಶ್ (9448003167) ಮತ್ತು ಶ್ರೀ ಹೆಚ್.ಸಿ. ಶ್ರೀನಿವಾಸ್ (9110642779) ರವರುಗಳನ್ನು ಸಂಪರ್ಕಿಸಬೇಕೆಂದು ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರೇ ಯವರು ತಿಳಿಸಿರುತ್ತಾರೆ.


ಚೆಕ್ ಕೊಡುವ ಮೊದಲು ಇವುಗಳನ್ನು ಮರೆಯದಿರಿ, ಚೆಕ್ ಬೌನ್ಸ್ ಆದರೆ ಮುಂದೆ ಭಾರೀ ಕಷ್ಟ

ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಸಿಲುಕಿದರೆ ಮುಂದಿನ ದಿನಗಳಲ್ಲಿ ನಾನಾ ಕಷ್ಟಗಳಿಗೆ ಒಳಗಾಗಬೇಕಾಗುತ್ತದೆ. ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ನಾನಾ ರೀತಿಯ ನಿರ್ಬಂಧಗಳನ್ನು ಸರಕಾರ ವಿಧಿಸುವ ಸಾಧ್ಯತೆಗಳಿವೆ.

ದೇಶದ ನಾನಾ ಕೋರ್ಟ್‌ಗಳಲ್ಲಿ ಸಿವಿಲ್, ಕ್ರಿಮಿನಲ್ ಸೇರಿದಂತೆ ಒಟ್ಟು 4.31 ಕೋಟಿ ಪ್ರಕರಣಗಳ ವಿಚಾರಣೆ ಬಾಕಿ ಇದೆ. ಇದರಲ್ಲಿ ಶೇ. 8ರಷ್ಟು ಅಂದರೆ, 34 ಲಕ್ಷ ಚೆಕ್ ಬೌನ್ಸ್ ಕೇಸ್‌ಗಳೇ ಇವೆ. ಈ ಚೆಕ್‌ಬೌನ್ಸ್ ಕೇಸ್‌ಗಳ ತಲೆನೋವು ನಿವಾರಣೆಗೆ ಕೇಂದ್ರ ವಿತ್ತ ಸಚಿವಾಲಯದ ಉನ್ನತ ಸಮಿತಿ ಮದ್ದು ಅರೆಯತೊಡಗಿದೆ.

ನೆಗೋಶಿಯೇಬಲ್ ಇನ್‌ಸ್ಟ್ರುಮೆಂಟ್ ಆಕ್ಟ್ 1881, ಸೆಕ್ಷನ್ 138 ಪ್ರಕಾರ ಚೆಕ್ ಬೌನ್ಸ್ ಶಿಕ್ಷಾರ್ಹ ಅಪರಾಧವಾಗಿದ್ದು, ದಂಡ ಸಹಿತ 2 ವರ್ಷ ಜೈಲು ಶಿಕ್ಷೆ ಕಾದಿದೆ. ಕಳೆದ 5 ತಿಂಗಳಲ್ಲಿ ದೇಶದಲ್ಲಿ ಚೆಕ್‌ಬೌನ್ಸ್ ಪ್ರಕರಣ ಶೇ.30ರಷ್ಟು ವೃದ್ಧಿಯಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಇನ್ನು ಮುಂದೆ ಚೆಕ್‌ಕೊಟ್ಟವರಿಗೆ ಅನ್ಯ ಖಾತೆಯಿಂದ ಹಣ ವರ್ಗಾವಣೆ ತಡೆಯುವ, ಹೊಸ ಖಾತೆ ತೆರೆಯಲು ನಿರ್ಬಂಧ ಹೇರುವ ಪ್ರಸ್ತಾವವನ್ನು ಕೇಂದ್ರ ವಿತ್ತ ಸಚಿವಾಲಯದ ಉನ್ನತ ಸಮಿತಿ ಸಭೆ ಸಿದ್ಧಪಡಿಸಿದೆ. ಚೆಕ್ ಬೌನ್ಸ್ ಆದರೆ ವ್ಯಕ್ತಿಯ ಸಾಲಕ್ಕೆ ಸಂಬಂಧಿಸಿದ ಸಿಬಿಲ್ ರೇಟಿಂಗ್ ಕಡಿತವಾಗಲಿದ್ದು, ಈ ಮಾಹಿತಿಯನ್ನು ಏಜೆನ್ಸಿಗಳಿಗೆ ರವಾನಿಸುವ ಅವಕಾಶವನ್ನು ಪರಿಗಣಿಸಲಾಗಿದೆ. ಉನ್ನತ ಸಮಿತಿ ಸಭೆ ಶಿಫಾರಸುಗಳಿಗೆ ವಿತ್ತ ಖಾತೆ, ಕಾನೂನು ಇಲಾಖೆ ಗ್ರೀನ್ ಸಿಗ್ನಲ್ ದೊರೆತರೆ ಕಾನೂನು ತಿದ್ದುಪಡಿ ಪ್ರಕ್ರಿಯೆ ನಡೆಯಲಿದೆ.

ಚೆಕ್ ಕೊಡೋರ ಗಮನಕ್ಕೆ... ಕಂಡ, ಕಂಡವರಿಗೆ ಹಾಗೂ ಸಣ್ಣಪುಟ್ಟ ವ್ಯವಹಾರಕ್ಕೆ ಚೆಕ್ ಕೊಡೋ ಶೋಕಿ ಮಾಡಬೇಡಿ. ಚೆಕ್ ಹಾಳೆಯಲ್ಲಿ ಹಾಕಿದ ಸಹಿಗೂ ಬ್ಯಾಂಕ್ ಖಾತೆ ತೆರೆಯುವಾಗ ಹಾಕಿದ ಸಹಿಗೂ ತಾಳೆಯಾಗುವಂತಿರಬೇಕು. ಚೆಕ್‌ನಲ್ಲಿ ನಮೂದಿಸಿದ ಮೊತ್ತದ ಅಂಕಿ ಮತ್ತು ಅಕ್ಷರಗಳು ಏಕರೂಪವಾಗಿರಬೇಕು. ಯಾವುದೇ ತಿದ್ದುಪಡಿ ಸಲ್ಲದು. ದಿನ, ತಿಂಗಳು, ವರ್ಷ, ತಪ್ಪಾಗಿ ನಮೂದಿಸುವಂತಿಲ್ಲ.



ಚೆಕ್‌ಕೊಡುವ ಮೊದಲು...

- ಯಾರಿಗಾದರೂ ಚೆಕ್ ಕೊಡೋದಾದರೆ ಮೊದಲು ಖಾತೆಯಲ್ಲಿ ಸಾಕಷ್ಟು ದುಡ್ಡು ಇದೆಯೇ, ಇಲ್ಲವೇ ಅಂತ ಖಾತ್ರಿ ಮಾಡಿಕೊಳ್ಳಿ,
- ಚೆಕ್ ನಗದೀಕರಣ ದಿನಕ್ಕೆ ಮೊದಲು ನಿಮ್ಮ ಖಾತೆಗೆ ಅನ್ಯರಿಂದ ದುಡ್ಡು ಜಮೆ, ವರ್ಗಾವಣೆಯಾಗಿ ಬರೋದು ನಿಶ್ಚಿತವಾದರಷ್ಟೇ ಚೆಕ್ ಕೊಡಿ.
- ಚೆಕ್‌ಗಳನ್ನು ಖಾತೆಗೆ ಕ್ರಾಸ್ ಮಾಡಿಯೇ ಕೊಡಿ ಅಥವಾ ಚೆಕ್‌ಬ್ಯಾಂಕ್‌ಗೆ ಕೊಟ್ಟು ನಗದು ಪಡೆದುಕೊಳ್ಳುವಂತೆ (ಪೇಯೀ) ಚೆಕ್ ಬರೆಯಿರಿ.
- ಚೆಕ್ ಹಾಳೆಗಳಿಗೆ ಸಹಿ ಹಾಕಿ ಇಡಬೇಡಿ, ಚೆಕ್‌ಬುಕ್, ಹಾಳೆ ಕಳೆದು ಹೋದರೆ ಬ್ಯಾಂಕಿಗೆ, ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ, ದೂರು ನೀಡಿ.

"ಚೆಕ್ ನಗದೀಕರಣ, ಖಾತೆಗೆ ವರ್ಗಾವಣೆ, ಜಮೆ ಎಲ್ಲವೂ ಹಿಂದಿಗಿಂತ ವೇಗದಲ್ಲಾಗುತ್ತಿದೆ. ಚೆಕ್ ಕ್ಲಿಯರೆನ್ಸ್ ಬೆಳಗ್ಗೆ 8ರಿಂದಲೇ ಆರಂಭವಾಗುತ್ತಿದೆ. ಚೆಕ್ ಬದಲು ಈಗ ನೆಫ್ಟ್ ಆರ್‌ಟಿ‌ಜಿಎಸ್, ಯುಪಿಐ, ಭೀಮ್ ಪೇ, ಮೊಬೈಲ್ ಬ್ಯಾಂಕಿಂಗ್ ಹೆಚ್ಚು ವ್ಯಾಪಕವಾಗಿದೆ. ಒಂದು ಚೆಕ್‌ಕೊಟ್ಟರೆ ಖಾತೆಯಿಂದ ಪ್ರತಿ ತಿಂಗಳೂ ಆಟೋಮ್ಯಾಟಿಕ್ ಆಗಿ ನಿಗದಿತ ಮೊತ್ತ ಕಡಿತ, ಅನ್ಯ ಖಾತೆಗೆ ಜಮೆಯ ಸುಲಭ ವ್ಯವಸ್ಥೆಯಿದೆ," ಎನ್ನುತ್ತಾರೆ ಉಡುಪಿಯ ಕೆನರಾ ಬ್ಯಾಂಕಿನ ಚೀಫ್ ಲೀಡ್ ಡಿಸ್ಟ್ರಿಕ್ಟ್ ಮ್ಯಾನೇಜರ್ ಪಿ.ಎಂ. ಪಿಂಜಾರ.

ಆನ್‌ಲೈನ್ ಪಾವತಿ ಯುಪಿಐನಲ್ಲಿ ಶೀಘ್ರ ಹೊಸ ವೈಶಿಷ್ಟ್ಯ

ಮುಂಬಯಿ : ಆನ್‌ಲೈನ್ ಮೂಲಕ ಖರೀದಿಸಿದ ವಸ್ತು ಗ್ರಾಹಕರ ಕೈಸೇರಿದ ಬಳಿಕವೇ ಅವರ ಖಾತೆಯಿಂದ ಹಣವು ವ್ಯಾಪಾರಿಗೆ ಸಂದಾಯ ಆಗುವಂತಹ ವೈಶಿಷ್ಟ್ಯವು ಯುಪಿಐ ವೇದಿಕೆಯಲ್ಲಿ ಶೀಘ್ರದಲ್ಲೇ ಸಿಗಲಿದೆ. ಯುಪಿಐ ವ್ಯವಸ್ಥೆಯಲ್ಲಿ 'ಸಿಂಗಲ್-ಬ್ಲಾಕ್-ಆರ್ಟ್-ಮಲ್ಟಿಪಲ್-ಡೆಬಿಟ್' ಸೌಲಭ್ಯವನ್ನು ಪರಿಚಯಿಸಲು ನಿರ್ಧರಿಸಲಾಗಿದೆ. ಇದರಿಂದಾಗಿ ಇ-ಕಾಮರ್ಸ್ ವೇದಿಕೆಗಳ ಮೂಲಕ ಖರೀದಿಸುವ ವಸ್ತುಗಳಿಗೆ ಪಾವತಿ ಮತ್ತು ಸಾಲಪತ್ರಗಳ ಮೇಲಿನ ಹೂಡಿಕೆಯು ಸುಲಭವಾಗಲಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ.

ವ್ಯಾಪಾರಿಗೆ ಪಾವತಿಸಬೇಕಿರುವ ನಿರ್ದಿಷ್ಟ ಮೊತ್ತವು ಗ್ರಾಹಕರ ಖಾತೆಯಲ್ಲಿ ಬ್ಲಾಕ್ ಆಗಿರುತ್ತದೆ. ಸರಕು ಅಥವಾ ಸೇವೆಯು ಗ್ರಾಹಕರ ಕೈಸೇರುವವರೆಗೂ ಆ ಮೊತ್ತವು ಗ್ರಾಹಕರ ಖಾತೆಯಲ್ಲಿಯೇ ಇರುತ್ತದೆ. ವಸ್ತು ಕೈಗೆ ಸಿಕ್ಕ ಬಳಿಕ ಹಣವನ್ನು ಗ್ರಾಹಕರ ಖಾತೆಯಿಂದ ವ್ಯಾಪಾರಿಯ ಖಾತೆಗೆ ವರ್ಗಾವಣೆ ಮಾಡುವ ಸೌಲಭ್ಯ ಇದು ಎಂದು ವಿವರಿಸಿದರು.

ಡಿಜಿಟಲ್ ಕರೆನ್ಸಿ ವಹಿವಾಟು ಗೋಪ್ಯ



ಮುಂಬಯಿ : ಕೇಂದ್ರೀಯ ಬ್ಯಾಂಕ್‌ನ ಡಿಜಿಟಲ್ ಕರೆನ್ಸಿ (ಸಿಬಿಡಿ) ಬಳಸಿ ನಡೆಯುವ ವಹಿವಾಟುಗಳು ನಿರ್ದಿಷ್ಟ ಹಂತದವರೆಗೆ ಗೋಪ್ಯವಾಗಿ ಇರುತ್ತವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ನ (ಆರ್‌ಬಿಐ) ಡೆಪ್ಯುಟಿ ಗವರ್ನರ್ ಟಿ. ರವಿಶಂಕರ್ ಹೇಳಿದ್ದಾರೆ.

ಸಗಟು ಹಾಗೂ ಚಿಲ್ಲರೆ ವಹಿವಾಟುಗಳಲ್ಲಿ ಡಿಜಿಟಲ್ ಕರೆನ್ಸಿಯ ಪ್ರಾಯೋಗಿಕ ಬಳಕೆಯನ್ನು ಆರ್‌ಬಿಐ ಈಗಾಗಲೇ ಆರಂಭಿಸಿದೆ. ಗೋಪ್ಯತೆಯನ್ನು ಖಾತರಿಪಡಿಸಲು ಕಾನೂನಿನ ನೆರವು ಪಡೆಯಲು ಸಾಧ್ಯವಿದೆ ಎಂದು ಅವರು ಹಣಕಾಸು ನೀತಿ ಸಮಿತಿ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಗೋಪ್ಯತೆಯು ನಗದು ವಹಿವಾಟಿನಲ್ಲಿ ಇರುವ ಮೂಲ ಲಕ್ಷಣ. ಇದನ್ನು ನಾವು ಡಿಜಿಟಲ್ ಕರೆನ್ಸಿಯಲ್ಲಿಯೂ ಖಾತರಿಪಡಿಸಬೇಕು ಎಂದಿದ್ದಾರೆ. ಆದರೆ, ಸಿಬಿಡಿ ವಹಿವಾಟುಗಳು ಎಷ್ಟರಮಟ್ಟಿಗೆ ಗೋಪ್ಯವಾಗಿ ಇರುತ್ತವೆ ಎಂಬುದನ್ನು ಆರ್‌ಬಿಐ ಸ್ಪಷ್ಟಪಡಿಸಿಲ್ಲ.

ಆದಾಯ ತೆರಿಗೆ ಇಲಾಖೆಯು ನಿರ್ದಿಷ್ಟ ಮೊತ್ತದವರೆಗಿನ ನಗದು ವಹಿವಾಟುಗಳನ್ನು ಯಾವುದೇ ದಾಖಲೆಪತ್ರ ಸಲ್ಲಿಸದೆಯೂ ನಡೆಸಲು ಅವಕಾಶ ನೀಡಿದೆ. ಈ ನಿಯಮಗಳೇ ಸಿಬಿಡಿ ವಹಿವಾಟುಗೂ ಅನ್ವಯವಾಗಬಹುದು ಎಂದು ಆರ್‌ಬಿಐ ಗವರ್ನರ್ ಶಕ್ತಿಶಾಂತ ದಾಸ್ ಹೇಳಿದ್ದಾರೆ. ಏಕೀಕೃತ ಪಾವತಿ ವ್ಯವಸ್ಥೆ (ಯುಪಿಐ) ಹಾಗೂ ಸಿಬಿಡಿ ಒಂದೇ ರೀತಿ ಕಾಣುತ್ತಿವೆ ಎಂಬ ಅಭಿಪ್ರಾಯವು ಕೆಲವು ಬ್ಯಾಂಕ್‌ಗಳಿಂದಲೇ ಬಂದಿದೆ. ಆದರೆ, ಇವೆರಡೂ ಭಿನ್ನ ಎಂದು ರವಿಶಂಕರ್ ಪ್ರತಿಪಾದಿಸಿದ್ದಾರೆ. ಡಿಜಿಟಲ್ ಕರೆನ್ಸಿ ವಹಿವಾಟನ್ನು ನಗದು ಪಾವತಿಗೆ ಹೋಲಿಸಬಹುದು. ಎರಡು ಖಾಸಗಿ ಸಂಸ್ಥೆಗಳು ವಾಲೆಟ್ ಸೌಲಭ್ಯ ನೀಡಿ, ಡಿಜಿಟಲ್ ಕರೆನ್ಸಿಯ ವಹಿವಾಟು ಈ ವಾಲೆಟ್‌ಗಳ ನಡುವೆ ಆಗುವಂತೆ ನೋಡಿಕೊಳ್ಳಬಹುದು. ಆದರೆ ಯುಪಿಐ ವ್ಯವಸ್ಥೆಯಲ್ಲಿ ಇದು ಸಾಧ್ಯವಿಲ್ಲ. ಯುಪಿಐ ಬಳಸಿ ವಹಿವಾಟು ನಡೆಸಲು ಬ್ಯಾಂಕ್ ಖಾತೆ ಬೇಕೇಬೇಕು ಎಂದು ರವಿಶಂಕರ್ ತಿಳಿಸಿದ್ದಾರೆ.

ಇ-ಕೆವೈಸಿ : ಶಾಖೆಯಲ್ಲಿ ದೃಢೀಕರಣ ಅಗತ್ಯ ಇಲ್ಲ ಆರ್‌ಜಿಐ ಗವರ್ನರ್ ಶಕ್ತಿಶಾಂತ ದಾಸ್ ಸ್ಪಷ್ಟನೆ

ಮುಂಬೈ : ಬ್ಯಾಂಕ್ ಗ್ರಾಹಕರು ಇ-ಕೆವೈಸಿ ಅಥವಾ ಸೆಂಟ್ರಲ್-ಕೆವೈಸಿ ಮಾಡಿದ್ದಾರೆ ಅಂಥವರಿಗೆ ಶಾಖೆಗೆ ಖುದ್ದು ಹಾಜರಾಗಿ ದೃಢೀಕರಿಸುವಂತೆ ಹೇಳಬಾರದು ಎಂದ ಎಲ್ಲ ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ ನೀಡಿದೆ. ಆನ್‌ಲೈನ್ ಮೂಲಕ ಕೆವೈಸಿ (ನಿಮ್ಮ ಗ್ರಾಹಕರನ್ನು ಅರಿಯಿರಿ) ಮಾಹಿತಿಗಳನ್ನು ದೃಢೀಕರಿಸಿರುವ ಗ್ರಾಹಕರು ತಮ್ಮ ವೈಯಕ್ತಿಕ ಮಾಹಿತಿಯಲ್ಲಿ ಯಾವುದೇ ಬದಲಾವಣೆ ಅಥವಾ ಅಪ್‌ಡೇಟ್ ಮಾಡಬೇಕಿದ್ದರೆ ಅದನ್ನು ಆನ್‌ಲೈನ್‌ನಲ್ಲಿಯೇ ಮಾಡಬಹುದು. ಈ ಕುರಿತಾಗಿ ಬ್ಯಾಂಕ್ ಶಾಖೆಗೆ ಖುದ್ದು ಹಾಜರಾಗಿ ದೃಢೀಕರಿಸುವಂತೆ ಅಥವಾ ಅಪ್‌ಡೇಟ್ ಮಾಡುವಂತೆ ಗ್ರಾಹಕರನ್ನು ಒತ್ತಾಯಿಸುವಂತಿಲ್ಲ. ಈ ರೀತಿಯ ಯಾವುದೇ ನಿಯಮವನ್ನು ಆರ್‌ಬಿಐ ರೂಪಿಸಿಲ್ಲ ಎಂದು ಗವರ್ನರ್ ಶಕ್ತಿಶಾಂತ ದಾಸ್ ಸ್ಪಷ್ಟಪಡಿಸಿದ್ದಾರೆ.

ಸಿ-ಕೆವೈಸಿ ಮಾಡಿರುವ ಗ್ರಾಹಕರು ತಮ್ಮ ಅಪ್‌ಡೇಟ್ ಆಗಿರುವ ಮಾಹಿತಿಯನ್ನು ಸಿ-ಕೆವೈಸಿ ಜಾಲತಾಣದಲ್ಲಿ ಪಡೆದುಕೊಳ್ಳುವಂತೆ ಸಂಬಂಧಪಟ್ಟ ಬ್ಯಾಂಕ್ ಶಾಖೆಗೆ ನೋಂದಾಯಿತ ಇ-ಮೇಲ್ ವಿಳಾಸ ಅಥವಾ ಮೊಬೈಲ್ ಮೂಲಕ ಮೇಲ್ ಅಥವಾ ಮೆಸೇಜ್ ಮಾಡಿದರೆ ಸಾಕು ಎಂದು ದಾಸ್ ತಿಳಿಸಿದ್ದಾರೆ.

ಬ್ಯಾಂಕ್‌ಗಳಲ್ಲಿ ತಿಳುವಳಿಕೆಯ ಕೊರತೆ ಇದೆ ಎಂದು ಆರ್‌ಬಿಐ ಡೆಪ್ಯುಟಿ ಗವರ್ನರ್ ರವಿಶಂಕರ್ ಹೇಳಿದ್ದಾರೆ. ಕೆವೈಸಿಗೆ ಸಂಬಂಧಿಸಿದಂತೆ ಗ್ರಾಹಕರಿಗೆ ತೊಂದರೆ ಕೊಡಬೇಡಿ ಎಂದು ಆರ್‌ಬಿಐ ನಿರಂತರವಾಗಿ ಬ್ಯಾಂಕ್‌ಗಳಿಗೆ ಸೂಚನೆ ನೀಡುತ್ತಲೇ ಇರುತ್ತದೆ ಎಂದು ಅವರು ತಿಳಿಸಿದ್ದಾರೆ. ಕೆವೈಸಿ ಸಂಬಂಧ ಬ್ಯಾಂಕ್‌ಗಳಿಂದ ತೊಂದರೆಗೆ ಒಳಗಾಗಿದ್ದರೆ ಬ್ಯಾಂಕಿಂಗ್ ಓಂಬುಡ್ಸ್‌ಮನ್‌ಗೆ ಪತ್ರ ಬರೆಯುವಂತೆ ಅವರು ಸಲಹೆ ನೀಡಿದ್ದಾರೆ.

**ನಿಮ್ಮ ಪ್ರಶ್ನೆ
ನಮ್ಮ ಉತ್ತರ**

» ಸುಧಾಕರ್ ಭಟ್, ಬ್ಯಾಂಕಿಂಗ್ ಸಲಹೆಗಾರರು.



01. ತಾಯಿಯನ್ನು ಪೋಷಕರನ್ನಾಗಿ ಮಾಡಿ ಅಪ್ರಾಪ್ತ ವಯಸ್ಸಿನ ಹೆಸರಿನಲ್ಲಿ ಅವಳಿ ಠೇವಣಿಯನ್ನು ತೆರೆಯಲಾಗಿದೆ. ಅಪ್ರಾಪ್ತ ವಯಸ್ಸಿನ ಠೇವಣಿ ಮೇಲೆ ಸಾಲ ನೀಡಲು ಆತನ ತಂದೆಯ ಸಹಿ ಅಗತ್ಯವೇ?

- ಹೊನ್ನಾವರ ಪಟ್ಟಣ ಸಹಕಾರ ಬ್ಯಾಂಕ್ ಲಿ., ಹೊನ್ನಾವರ.

ಉತ್ತರ : ಹಿಂದೂ ಮೈನಾರಿಟಿ ಮತ್ತು ಗಾರ್ಡಿಯನ್‌ಸಿಫ್ ಕಾಯ್ದೆ 1956ರ ಕಲಂ 6ರ ಪ್ರಕಾರ ತಂದೆಯ ಜೀವಿತಾವಧಿಯಲ್ಲಿ ತಂದೆ ಮಾತ್ರ ಹಿಂದೂ ಅಪ್ರಾಪ್ತ ವಯಸ್ಸಿನ ನೈಸರ್ಗಿಕ ಪೋಷಕರಾಗಬಹುದು. ಈ ಹಿನ್ನೆಲೆಯಲ್ಲಿ

ಬ್ಯಾಂಕುಗಳು ತಾಯಿಯನ್ನು ಅಪ್ರಾಪ್ತ ವಯಸ್ಸಿನ ಪೋಷಕರನ್ನಾಗಿ ಮಾಡಿ ಖಾತೆಯನ್ನು ತೆರೆಯಲು ಹಿಂದೇಟು ಹಾಕುತ್ತಿವೆ. ಕಾನೂನಿನ ನಿಬಂಧನೆಗಳು ಏನೇ ಇದ್ದರೂ, ತಾಯಿಯನ್ನು ಪೋಷಕರನ್ನಾಗಿ ಮಾಡಿ ಅಪ್ರಾಪ್ತ ವಯಸ್ಸಿನ ಹೆಸರಿನಲ್ಲಿ ಖಾತೆಯನ್ನು ತೆರೆಯಲು ಭಾರತೀಯ ರಿಜರ್ವ್ ಬ್ಯಾಂಕು ಅನುಮತಿ ನೀಡಿದೆ. ಆದರೆ, ಅಂತಹ ಖಾತೆಯಲ್ಲಿ ಓವರ್‌ಡ್ರಾಫ್ಟ್ ಮಾಡಲು ಅನುಮತಿ ಇರುವುದಿಲ್ಲ. ಈ ರೀತಿ ಮಾಡುವುದರಿಂದ ಅಪ್ರಾಪ್ತ ವಯಸ್ಸಿನ ಒಪ್ಪಂದಕ್ಕೆ ಪ್ರವೇಶಿಸುವ ಸಾಮರ್ಥ್ಯ ವಿವಾದದ ವಿಷಯವಾಗುವುದಿಲ್ಲ. ರಿಜರ್ವ್ ಬ್ಯಾಂಕಿನ ಮೇಲಿನ ಮಾರ್ಗಸೂಚಿಯ ಅರ್ಥವೆಂದರೆ, ತಾಯಿಯನ್ನು ಅಪ್ರಾಪ್ತ ವಯಸ್ಸಿನ ನೈಸರ್ಗಿಕ ಪೋಷಕರನ್ನಾಗಿ ಪಡೆದರೂ, ತಂದೆ ಜೀವಂತವಾಗಿರುವಾಗ ಅಪ್ರಾಪ್ತ ವಯಸ್ಸಿನ ಠೇವಣಿ ಮೇಲೆ ತಾಯಿ ಸಾಲ ಪಡೆಯುವಂತಿಲ್ಲ. ಒಂದು ವೇಳೆ ಸಾಲ ಪಡೆದರೂ, ಬಡ್ಡಿ ಸೇರಿ ಸಾಲದ ಮೊತ್ತ ಠೇವಣಿ ಮೊತ್ತವನ್ನು ಮೀರತಕ್ಕದ್ದಲ್ಲ.



ಒನ್‌ಲೈನ್ ನ್ಯೂಸ್

ಈ ಪುಟದಲ್ಲಿನ ಸುದ್ದಿಗಳನ್ನು ಓದಿದ್ದೀರಾ...?

ಕುತೂಹಲಕಾರಿಯಾದ ಸುದ್ದಿಗಳು ನಿಮ್ಮ ಕಣ್ಣು ತಪ್ಪಿದ್ದರೆ, ಇಲ್ಲಿವೆ ಓದಿ.

- ಕಣ್ಣೂರು ಪಟ್ಟಣದಿಂದ ಕೆಲವೇ ಕಿಲೋಮೀಟರ್ ದೂರದಲ್ಲಿರುವ ಆದಿಕದಲಾಯ ಎಂಬ ಪುಟ್ಟ ಹಳ್ಳಿಯಲ್ಲಿ ರಷ್ಯಾದ 24 ವರ್ಷದ ಬೊಗ್ಗನ್ ಡ್ಯೂರೊವಿ ಮತ್ತು ಅಲೆಕ್ಸಾಂಡ್ರಾ ಚೆಬ್ಜೊಟರೆವಾ ದಂಪತಿಗಳು ಸಾವಯವ ಕೃಷಿ ಕಲಿಯಲು ಲುಂಗಿ ಮತ್ತು ಟವೆಲ್ ಕಟ್ಟಿಕೊಂಡು ಜಮೀನಿನಲ್ಲಿ ದುಡಿಯುತ್ತಿದ್ದಾರೆ.
- ನಂಜನಗೂಡು ವಿಭಾಗದ ದಾಸನೂರು ಶಾಖಾ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಡಿ ಕೆ ರಂಗನಾಥ್ ಒಂದೇ ದಿನದಲ್ಲಿ 151 ಅಂಚೆ ಉಳಿತಾಯ ಖಾತೆಗಳನ್ನು ತೆರೆಯುವ ಮೂಲಕ ದೇಶದ ಏಕೈಕ ವಿಶಿಷ್ಟ ದಾಖಲೆ ನಿರ್ಮಿಸಿದ್ದಾರೆ.
- ಒಡಿಸ್ಸಾದ ಗೊಗುವಾ ಗ್ರಾಮದಲ್ಲಿ ತನ್ನ ಮಕ್ಕಳಿಂದ ನಿರ್ಲಕ್ಷ್ಯಕ್ಕೊಳಗಾಗಿದ್ದ 70 ವರ್ಷದ ಶಕ್ತಿಪಾದ ಮಿತ್ರಾ ಹಾಗೂ ಗಂಡ ಮತ್ತೆ ಪಟ್ಟದ 65 ವರ್ಷದ ತೇಜಸ್ವಿನಿ ಮಂಡಲ್ ಅವರುಗಳು ಡಿಸೆಂಬರ್ 5 ರಂದು ಗ್ರಾಮದ ಜಗನ್ನಾಥ ದೇವಸ್ಥಾನದಲ್ಲಿ ಅರ್ಚಕರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ.
- ಸಿಂಗಾಪುರದ ಆರು ವರ್ಷದ ಬಾಲಕ ಓಂ ಮದನ್ ಗಾರ್ಗ್ ನೇಪಾಳದ ಎವರೆಸ್ಟ್ ಬೇಸ್ ಕ್ಯಾಂಪ್ ಚಾರಣ ಪೂರ್ಣಗೊಳಿಸಿದ ಅತ್ಯಂತ ಕಿರಿಯ

- ಎಂಬ ಗೌರವಕ್ಕೆ ಪಾತ್ರನಾಗಿದ್ದು ಬಾಲಕನ ಈ ಸಾಧನೆ ಸಿಂಗಾಪುರ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲಾಗಿದೆ.
- ಇತ್ತೀಚೆಗೆ ಮೇಘಾಲಯದ ರಾಜಧಾನಿ ಶಿಲಾಂಗ್‌ನಿಂದ 68 ಕಿ.ಮೀ ದೂರದ ಗ್ರಾಮದಲ್ಲಿನ ಚೆಸ್ತಾಂಗ್ ಮೊಮಿನ್ ಅವರ ತಂದೆಗೆ ಅಗತ್ಯವಿದ್ದ ಬಿಪಿ ಮಾತೃಗಳನ್ನು ಡ್ರೋನ್‌ಗಳ ಮೂಲಕ ಔಷಧಗಳನ್ನು ತಂದು ತಲುಪಿಸಲಾಗಿದೆ.
- ಸತತ 2ನೇ ವರ್ಷ ಅಸ್ಸಾಂ ಸರ್ಕಾರ ತನ್ನ ನೌಕರರಿಗೆ ಪೋಷಕರೊಂದಿಗೆ ಸಮಯ ಕಳೆಯುವುದಕ್ಕಾಗಿ ವಿಶೇಷ ಸಿಎಲ್ ರಜೆಯನ್ನು ಅನುಮೋದಿಸಿದೆ. ಮುಂದಿನ ವರ್ಷ ಫೆ.09 ಹಾಗೂ 10 ರಂದು ಉದ್ಯೋಗಿಗಳು ವಿಶೇಷ ರಜೆಯನ್ನು ಪಡೆಯಬಹುದಾಗಿದೆ.
- ಪಾರಂಪರಿಕ ಸ್ಮಾರಕಗಳ ಸಂರಕ್ಷಣೆಗಾಗಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯು 'ಸಂರಕ್ಷಣೆ' ಯೋಜನೆಯಡಿ ತಾಲ್ಲೂಕುವಾರು ಸಮಗ್ರ ಸಮೀಕ್ಷೆಯನ್ನು ಆರಂಭಿಸಲಾಗಿದ್ದು, ಇದಕ್ಕಾಗಿ, 2022-23ನೇ ಸಾಲಿನಲ್ಲಿ ರಾಜ್ಯದ 21 ತಾಲ್ಲೂಕುಗಳನ್ನು ಆಯ್ಕೆ ಮಾಡಲಾಗಿದೆ.

ಹಿ ದು ಗ ರ ಅ ನಿ ಸಿ ಕೆ . . .



ಕಂಗಾಲಾಗಿ ಕುಳಿತಿದ್ದಾರೆ : ದೇಶದಲ್ಲಿನ ನಿರುದ್ಯೋಗ ಪ್ರಮಾಣ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಹಲವಾರು ಖಾಸಗಿ ಸಂಸ್ಥೆಗಳು ತಮ್ಮ ಉದ್ಯೋಗಿಗಳನ್ನು ಏಕಾಏಕಿ ಯಾವುದೇ ಮುನ್ನೂಚನೆಯನ್ನೂ ಕೊಡದೆ ವಜಾ ಗೊಳಿಸುತ್ತಿವೆ. ಒಂದೆಡೆ ಸರ್ಕಾರಿ ವಲಯದಲ್ಲಿ ಹುದ್ದೆಗಳು ಖಾಲಿ ಇದ್ದರೂ ಯಾವುದೇ ನೇಮಕಾತಿ ನಡೆಯುತ್ತಿಲ್ಲ. ಇದರಿಂದಾಗಿ ಬಹುತೇಕ ಮನೆಗಳಲ್ಲಿ ಕೆಲಸ ಸಿಗದ ಮಗ, ಕೆಲಸ ಕಳೆದುಕೊಂಡ ತಂದೆ ಕಂಗಾಲಾಗಿ ಕುಳಿತಿದ್ದಾರೆ.

▶▶ ಅರುಣ್ ಕುಮಾರ್ ಕೊಡಗಿ, ಬಳ್ಳಾರಿ

ಮತ್ತೆ ಬಡ್ತಿ ದರ ಹೆಚ್ಚಳ : ಜಾಗತಿಕ ಆರ್ಥಿಕತೆಯು ಕಡಿಮೆ ಹಣದುಬ್ಬರದ ಯುಗಕ್ಕೆ ಮರಳುವ ಸಾಧ್ಯತೆ ಇರುವುದರಿಂದ ಕೇಂದ್ರೀಯ ಬ್ಯಾಂಕು ಕಠಿಣ ಹಣಕಾಸು ನೀತಿಯನ್ನು ಅಳವಡಿಸಿಕೊಳ್ಳದಿರುವಂತೆ ಆರ್ಥಿಕ ತಜ್ಞ ರಘುರಾಮ್ ರಾಜನ್ ಸಲಹೆ ನೀಡಿದ್ದರೂ, ನಮ್ಮ ಪ್ರಸ್ತುತ ಆರ್.ಬಿ.ಐ ಗವರ್ನರ್ ಸತತವಾಗಿ ಸಾಲದ ಮೇಲಿನ ಬಡ್ತಿ ದರವನ್ನು ಹೆಚ್ಚಳ ಮಾಡಿದ್ದಾರೆ.

▶▶ ವೀರೇಶ್ ಬಡಗೇರ್, ಬಾಗಲಕೋಟೆ

ಸಂಪಾದಕರು :

ಪುಂಡಲಿಕ ಎನ್. ಕೇರೂರೆ,
ಮುಖ್ಯ ಕಾರ್ಯನಿರ್ವಹಣಾಧಿಕಾರಿ,
ಕರ್ನಾಟಕ ರಾಜ್ಯ ಪಟ್ಟಣ ಸಹಕಾರ
ಬ್ಯಾಂಕುಗಳ ಮಹಾಮಂಡಳ ನಿ.,
ಬೆಂಗಳೂರು.

ಇವರಿಗೆ,

Edited, Published and printed by Pundalik N. Kerure, C.E.O. on behalf of the
Karnataka State Co-operative Urban Banks Federation Ltd., Bangalore - 560027.
Published at : # 132, K.H. Road, Bangalore - 560027.
Printed at : Navarathna Printers, # 35, 3rd Cross, Sudhamanagar, Bangalore - 560027.